

Press release

Many TV and print media outlets in Karnataka have reported on the notices issued by the Commercial Tax Department to small traders. The Commercial Tax Department has provided the following information regarding this.


The Goods and Services Tax Act has come into force across the country from July 1, 2017. Under Section 22 of the Act, if the aggregate turnover of a supplier of goods exceeds Rs 40 lakh in a financial year or if the aggregate turnover of a supplier of services exceeds Rs 20 lakh in a financial year, it is mandatory to get GST registration. This aggregate turnover includes exempted & Taxable goods and services. But the tax liability is applicable only to Taxable goods & services. The tax liability is determined according to the goods sold. (For example, there is no tax on the sale of bread. There is a tax liability of 5% on snacks).

The Commercial Taxes Department has collected the details of the money received by traders through Unified Payments (UPI) from various UPI service providers from 2021-22 to 2024-25. Traders receive money not only through UPI but also in cash and other modes. Therefore, the annual turnover of traders who have received money more than Rs 40 lakh through UPI is still significantly higher. After verifying the said information, notices have been issued to traders who have received money more than Rs 40 lakh and have not registered and paid tax under the Goods and Services Tax Act - 2017. In response to these notices, the traders have to provide details of the goods and services they have sold and pay the correct tax.

Such traders will have to get registered immediately. Small traders with an annual turnover of less than Rs 1.5 crore can opt for the compromise tax and henceforth pay 1% tax.

Information on the Goods and Services Tax Act is available on the department's website.

Available at <https://gst.kar.nic.in/>.


Additional Commissioner of Commercial Taxes

(Central Office)-1, Bangalore. Additional
Commissioner of Commercial Taxes

(Approved by the Commissioner of Commercial Taxes, Karnataka, Office-1), Bangalore.

ಪತ್ರಿಕಾ ಪ್ರಕಟಣೆ

ಕರ್ನಾಟಕದ ಹಲವು ಟಿ.ವಿ. ಮತ್ತು ಪತ್ರಿಕಾ ಮಾಧ್ಯಮಗಳಲ್ಲಿ ಸಣ್ಣಪುಟ್ಟ ವರ್ತಕರಿಗೆ ವಾಣಿಜ್ಯ ತೆರಿಗೆ ಇಲಾಖೆಯು ನೀಡಿರುವ ನೋಟಿಸುಗಳ ಬಗ್ಗೆ ವರದಿಯಾಗಿರುತ್ತದೆ. ಈ ಬಗ್ಗೆ ವಾಣಿಜ್ಯ ತೆರಿಗೆ ಇಲಾಖೆಯು ಈ ಕೆಳಕಂಡ ಮಾಹಿತಿಯನ್ನು ನೀಡಿರುತ್ತದೆ.


ಜುಲೈ 1, 2017 ರಿಂದ ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯು ದೇಶಾದ್ಯಂತ ಜಾರಿಗೆ ಬಂದಿರುತ್ತದೆ. ಈ ಕಾಯ್ದೆಯು ಕಲಂ 22 ರನ್ವಯ ಸರಕು ಪೂರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 40 ಲಕ್ಷ ರೂಪಾಯಿಗಳನ್ನು ಮೀರಿದರೆ ಅಥವಾ ಸೇವೆಗಳ ಪೂರೈಕೆದಾರರ ಸಮಗ್ರ ವಹಿವಾಟು ಒಂದು ಹಣಕಾಸು ವರ್ಷದಲ್ಲಿ 20 ಲಕ್ಷ ರೂಪಾಯಿಗಳನ್ನು ಮೀರಿದರೆ ಜಿ.ಎಸ್.ಟಿ ನೋಂದಣಿ ಪಡೆಯುವುದು ಕಡ್ಡಾಯವಾಗಿರುತ್ತದೆ. ಈ ಸಮಗ್ರ ವಹಿವಾಟಿನಲ್ಲಿ (exempted & Taxable) ಸರಕು ಮತ್ತು ಸೇವೆಗಳು ಸೇರಿರುತ್ತದೆ. ಆದರೆ ತೆರಿಗೆ ಬಾಧ್ಯತೆಯು Taxable ಸರಕುಗಳು & ಸೇವೆಗಳಿಗೆ ಮಾತ್ರ ಅನ್ವಯವಾಗುತ್ತದೆ. ತೆರಿಗೆ ಬಾಧ್ಯತೆಯು ಮಾರಾಟ ಮಾಡಿದ ಸರಕುಗಳ ಪ್ರಕಾರ ನಿರ್ದರಿಸಲ್ಪಡುತ್ತದೆ. (ಉದಾಹರಣೆಗೆ ಬ್ರೆಡ್ ಮಾರಾಟದ ಮೇಲೆ ತೆರಿಗೆ ಇರುವುದಿಲ್ಲ. ಕುರುಕುಲು ತಿಂಡಿಗಳ ಮೇಲೆ 5% ತೆರಿಗೆ ಬಾಧ್ಯತೆ ಇರುತ್ತದೆ).

ವಾಣಿಜ್ಯ ತೆರಿಗೆಗಳ ಇಲಾಖೆಯು ಏಕೀಕೃತ ಪಾವತಿ ವ್ಯವಸ್ಥೆ (ಯೂ.ಪಿ.ಐ) ಯ ಮೂಲಕ ವರ್ತಕರು 2021-22 ರಿಂದ 2024-25ರ ಸಾಲಿನಲ್ಲಿ ಸ್ವೀಕರಿಸಿರುವ ಹಣದ ವಿವರಗಳನ್ನು ವಿವಿಧ ಯೂ.ಪಿ.ಐ ಸೇವೆಗಳ ಪೂರೈಕೆದಾರರಿಂದ ಸಂಗ್ರಹಿಸಿರುತ್ತದೆ. ವರ್ತಕರು ಮಾರಾಟದ ಹಣವನ್ನು (ಯೂ.ಪಿ.ಐ) ಮಾತ್ರವಲ್ಲದೇ ನಗದು ಮತ್ತು ಇತರ ವಿಧಾನಗಳಲ್ಲಿ ಕೂಡ ಪಡೆಯುತ್ತಾರೆ. ಹಾಗಾಗಿ, ಯೂ.ಪಿ.ಐ ಮೂಲಕ 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದಿರುವ ವರ್ತಕರ ವಾರ್ಷಿಕ ವಹಿವಾಟು ಇನ್ನೂ ಗಣನೀಯವಾಗಿ ಹೆಚ್ಚಾಗಿರುತ್ತದೆ. ಸದರಿ ಮಾಹಿತಿಯನ್ನು ಪರಿಶೀಲಿಸಿ, 40 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ಹಣವನ್ನು ಪಡೆದು ಸರಕು ಮತ್ತು ಸೇವಾ ತೆರಿಗೆ ಕಾಯ್ದೆ - 2017 ರಡಿಯಲ್ಲಿ ನೋಂದಣಿಯನ್ನು ಪಡೆಯದೆ, ತೆರಿಗೆ ಪಾವತಿಸದೆ ಇರುವ ವರ್ತಕರಿಗೆ ನೋಟೀಸನ್ನು ಜಾರಿಗೊಳಿಸಲಾಗಿರುತ್ತದೆ. ಈ ನೋಟಿಸುಗಳಿಗೆ, ವರ್ತಕರು ತಾವು ಮಾರಾಟ ಮಾಡಿದ ಸರಕು ಮತ್ತು ಸೇವೆಗಳ ವಿವರಗಳನ್ನು ನೀಡಿ ಸರಿಯಾದ ತೆರಿಗೆಯನ್ನು ಪಾವತಿಸಬೇಕಾಗಿರುತ್ತದೆ.

ಇಂತಹ ವರ್ತಕರು ತಕ್ಷಣ ನೋಂದಣಿ ಪಡೆಯಬೇಕಾಗಿರುತ್ತದೆ. ವಾರ್ಷಿಕ ವಹಿವಾಟು 1.5 ಕೋಟಿ ರೂಪಾಯಿಗಳಿಗಿಂತ ಕಡಿಮೆ ಇರುವ ಸಣ್ಣ ವರ್ತಕರು ರಾಜಿ ತೆರಿಗೆಯನ್ನು ಆಯ್ಕೆ ಮಾಡಿ, ಇನ್ನು ಮುಂದೆ 1% ತೆರಿಗೆ ಪಾವತಿಸಬಹುದಾಗಿರುತ್ತದೆ.

ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯ ಮಾಹಿತಿಯನ್ನು ಇಲಾಖೆಯ ಜಾಲತಾಣ

<https://gst.kar.nic.in/> ದಲ್ಲಿ ಪಡೆಯಬಹುದಾಗಿರುತ್ತದೆ.


ವಾಣಿಜ್ಯ ತೆರಿಗೆಗಳ ಅಪರ ಆಯುಕ್ತರು
(ಕೇಂದ್ರ ಕಛೇರಿ)-1, ಬೆಂಗಳೂರು
ವಾಣಿಜ್ಯ ತೆರಿಗೆ ಅಪರ ಆಯುಕ್ತರು
(ಕೇಂದ್ರ ಕಛೇರಿ)-1, ಬೆಂಗಳೂರು.

(ಕರ್ನಾಟಕ ವಾಣಿಜ್ಯ ತೆರಿಗೆಗಳ ಆಯುಕ್ತರಿಂದ ಅನುಮೋದಿಸಲ್ಪಟ್ಟಿರುತ್ತದೆ).